

ನವಗ್ರಹಸ್ತೋತ್ರ

{|| ನವಗ್ರಹಸ್ತೋತ್ರ ||}

ಜಪಾಕುಸುಮಸಂಕಾಶಂ ಕಾಶ್ಯಪೇಯಂ ಮಹದ್ಯುತಿಮ್ |

ತಮೋಽರಿಂ ಸರ್ವಪಾಪಘ್ನಂ ಪ್ರಣತೋಽಸ್ಮಿ ದಿವಾಕರಮ್ || ೧ ||

I pray to the Sun, the day-maker, destroyer of

all sins, the enemy of darkness, of great

brilliance, the descendent of KAshyapa, the

one who shines like the japA flower .

ದಧಿಶೆಜ್ಜುತುಷಾರಾಭಂ ಕ್ಷೀರೋದಾಣವಸಂಭವಮ್ |

ನಮಾಮಿ ಶಶಿನಂ ಸೋಮಂ ಶಮ್ಭೋಮುಕುಟಭೂಷಣಮ್ || ೨ ||

I pray to the Moon who shines coolly like curds

or a white shell, who arose from the ocean

of milk, who has a hare on him, Soma, who

is the ornament of Shiva's hair .

ಧರಣೀಗರ್ಭಸಂಭೂತಂ ವಿದ್ಯುತ್ಕಾಂತಿಸಮಪ್ರಭಮ್ |

ಕುಮಾರಂ ಶಕ್ತಿಹಸ್ತಂ ಚ ಮಜ್ಜಲಂ ಪ್ರಣಮಾಮ್ಯಹಮ್ || ೩ ||

I pray to Mars, born of Earth, who shines

with the same brilliance as lightning, the

young man who carries a spear .

ಪ್ರಿಯಜ್ಞಕಲಿಕಾಶ್ಯಾಮಂ ರೂಪೇಣಾಪ್ರತಿಮಂ ಬುಧಮ್ |

ಸೌಮ್ಯಂ ಸೌಮ್ಯಗುಣೋಪೇತಂ ತಂ ಬುಧಂ ಪ್ರಣಮಾಮ್ಯಹಮ್ || ೪ ||

I pray to Mercury, dark like the bud of millet,
of unequalled beauty, gentle and agreeable .

ದೇವಾನಾಂ ಚ ಋಷೀಣಾಂ ಚ ಗುರುಂ ಕಾಂಕ್ಷಾನಸಂನಿಭಮ್ |
ಬುದ್ಧಿಭೂತಂ ತ್ರಿಲೋಕೇಶಂ ತಂ ನಮಾಮಿ ಬೃಹಸ್ಪತಿಮ್ || ೫ ||

I pray to Jupiter, the teacher of gods and
rishis, intellect incarnate, lord of the
three worlds .

ಹಿಮಕುಂದಮೃಣಾಲಾಭಂ ದೈತ್ಯಾನಾಂ ಪರಮಂ ಗುರುಮ್ |
ಸರ್ವಶಾಸ್ತ್ರಪ್ರವಕ್ತಾರಂ ಭಾರ್ಗವಂ ಪ್ರಣಮಾಮ್ಯಹಮ್ || ೬ ||

I pray to Venus, the ultimate preceptor of
demons, promulgator of all learning, he who
shines like the fiber of snow-white jasmine .

ನೀಲಾಂಜನಸಮಾಭಾಸಂ ರವಿಪುತ್ರಂ ಯಮಾಗ್ರಜಮ್ |
ಛಾಯಾಮಾರ್ತಣ್ಡಸಂಭೂತಂ ತಂ ನಮಾಮಿ ಶನೈಶ್ಚರಮ್ || ೭ ||

I pray to Saturn, the slow moving, born of
Shade and Sun, the elder brother of Yama,
the offspring of Sun, he who has the
appearance of black collyrium .

ಆರ್ಧಕಾಯಂ ಮಹಾವೀರ್ಯಂ ಚಂದ್ರಾದಿತ್ಯವಿಮರ್ದನಮ್ |
ಸಿಂಹಿಕಾರ್ಭಸಂಭೂತಂ ತಂ ರಾಹುಂ ಪ್ರಣಮಾಮ್ಯಹಮ್ || ೮ ||

I pray to Rahu, having half a body, of great
bravery, the eclipser of the Moon and the Sun,

born of SimhikA .

ಪಲಾಶಪುಷ್ಪಸಂಕಾಶಂ ತಾರಕಾಗ್ರಹಮಸ್ತಕಮ್ |

ರೌದ್ರಂ ರೌದ್ರಾತ್ಮಕಂ ಘೋರಂ ತಂ ಕೇತುಂ ಪ್ರಣಮಾಮ್ಯಹಮ್ || ೯ ||

I pray to Ketu, who has the appearance of

PalAsha flower, the head of stars and planets,

fierce and terrifying .

ಇತಿ ವ್ಯಾಸಮುಖೋದ್ಗೀತಂ ಯಃ ಪಠೇತ್ಸುಸಮಾಹಿತಃ |

ದಿವಾ ವಾ ಯದಿ ವಾ ರಾತ್ರೌ ವಿಘ್ನಶಾಂತಿರ್ಭವಿಷ್ಯತಿ || ೧೦ ||

Those who read the song sung by VyAsa,

will be joyous, sovereign and powerful,

and will succeed in appeasing obstacles,

occurring by day or by night .

ನರನಾರೀನೃಪಾಣಾಂ ಚ ಭವೇದ್ಧುಃಸ್ವಪ್ನನಾಶನಮ್ |

ಐಶ್ವರ್ಯಮತುಲಂ ತೇಷಾಮಾರೋಗ್ಯಂ ಪುಷ್ಟಿವರ್ಧನಮ್ ||

Bad dreams of men, women and kings alike

will be destroyed and they will be endowed

with unparalleled riches, good health and

enhancing nourishment .

ಗ್ರಹನಕ್ಷತ್ರಜಾಃ ಪೀಡಾಸ್ತಸ್ಯರಾಗ್ನಿಸಮುದ್ಭವಾಃ |

ತಾಃ ಸರ್ವಾಃ ಪ್ರಶಮಂ ಯಾಂತಿ ವ್ಯಾಸೋ ಬ್ರೂತೇ ನ ಸಂಶಯಃ ||

All the pain, devastation caused by

fire, planets and stars will be of

the past, so spoke VyAsa, emphatically .

॥ ಇತಿ ಶ್ರೀವ್ಯಾಸವಿರಚಿತಂ ನವಗ್ರಹಸ್ತೋತ್ರಂ ಸಮ್ಪೂರ್ಣಮ್ ॥

Thus ends the song of praise of the

nine planets composed by VyAsa .

Encoded NA

Translations Dr . Vidhyanath Rao and Dr . Srinivas Kalyanaraman .

Please send corrections to sanskrit@cheerful.com

Last updated ತೆoday

<http://sanskritdocuments.org>

Navagraha Stotram (By Vyasa Maharshi) Lyrics in Kannada PDF

% File name : navanew.itx

% Location : doc_z_misc_navagraha

% Author : vyAsa

% Language : Sanskrit

% Subject : philosophy/hinduism/religion

% Transliterated by : NA

% Translated by : Vidhyanath Rao and Srinivas Kalyanaraman

% Latest update : December 1, 2013

% Send corrections to : Sanskrit@cheerful.com

% Site access : <http://sanskritdocuments.org>

%

% This text is prepared by volunteers and is to be used for personal study
% and research. The file is not to be copied or reposted for promotion of
% any website or individuals or for commercial purpose without permission.
% Please help to maintain respect for volunteer spirit.

%

We acknowledge well-meaning volunteers for Sanskritdocuments.org and other sites to have built the collection of Sanskrit texts.

Please check their sites later for improved versions of the texts.

This file should strictly be kept for personal use.

PDF file is generated [October 13, 2015] at Stotram Website